

ಕರ್ನಾಟಕ ಸರ್ಕಾರ (ಸಾರಿಗೆ ಇಲಾಖೆ)

ಮಾಹಿತಿ ಹಕ್ಕು ಅಧಿ ನಿಯಮ 2005 ಅಧ್ಯಾಯ 2
ನಿಯಮ

4(1)ಬಿ ಪ್ರಕಾರ

ಪ್ರಕಟಿಸಿದ ಮಾಹಿತಿ

ಸಾರ್ವಜನಿಕ ಮಾಹಿತಿ ಅಧಿಕಾರಿ
ಹಾಗೂ
ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಛೇರಿ,
ಗೋಕಾಕ, ಬೆಳಗಾವಿ ಜಿಲ್ಲೆ.

ಕರ್ನಾಟಕ ಸರ್ಕಾರ

ಮಾಹಿತಿ ಹಕ್ಕು ಅಧಿ ನಿಯಮ 2005 ಅಧ್ಯಾಯ 2 ನಿಯಮ 4(1)ಎ ಪ್ರಕಾರ ಪ್ರಕಟಿಸಿದ
ಮಾಹಿತಿ

ಈ ಕಛೇರಿಯು ಈವರೆಗೂ ಸಂಪೂರ್ಣ ಗಣಕೀಕರಣಗೊಂಡಿರುವುದಿಲ್ಲ.

ಮಾಹಿತಿ ಹಕ್ಕು ಅಧಿ ನಿಯಮ 2005 ಅಧ್ಯಾಯ 2 ನಿಯಮ 4(1)ಬಿ ಪ್ರಕಾರ ಪ್ರಕಟಿಸಿದ
ಮಾಹಿತಿ

1)4(1)(ಬಿ) 1. ಅದರ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳು :

ಸಂಘಟನೆ:

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಈ ಕಛೇರಿಯ ಮುಖ್ಯಸ್ಥರಾಗಿರುತ್ತಾರೆ ಮತ್ತು ಈ ಕೆಳಕಂಡ ಅಧಿಕಾರಿಗಳು ಇವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಾರೆ.

ಅ)ಹಿರಿಯ ಮೋಟಾರು ವಾಹನ ನಿರೀಕ್ಷಕರು-	0
ಆ)ಮೋಟಾರು ವಾಹನ ನಿರೀಕ್ಷಕರು	1
ಇ)ಅಧೀಕ್ಷಕರು	1
ಈ)ಪ್ರಥಮ ದರ್ಜೆ ಸಹಾಯಕರು	2
ಉ)ದ್ವಿತೀಯ ದರ್ಜೆ ಸಹಾಯಕರು	2
ಊ) ಬೆರಳಚ್ಚುಗಾರರು	0
ಋ) ವಾಹನ ಚಾಲಕರು	1
ಎ) ಜವಾನರು	1

ಈ ಕಛೇರಿಯಲ್ಲಿ ಸಾರಿಗೆ ಮತ್ತು ಸಾರಿಗೆತರ ವಾಹನಗಳ ನೋಂದಣಿ, ತೆರಿಗೆ ಸ್ವೀಕೃತಿ, ಕಲಿಕಾ ಚಾಲನಾ ಪತ್ರಗಳ, ಅನುಜ್ಞಾ ಚಾಲನಾ ಪತ್ರ, ರಹದಾರಿ ಪತ್ರಗಳ ನೀಡುವಿಕೆ ಹಾಗೂ ಇಲಾಖಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೋಟಾರು ವಾಹನಗಳ ಕಾಯ್ದೆ ಮತ್ತು ಮೋಟಾರು ವಾಹನಗಳ ಅಧಿನಿಯಮಗಳ ಹಾಗೂ ಮೋಟಾರು ವಾಹನಗಳ ತೆರಿಗೆ ಕಾಯ್ದೆ ಅಡಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದ್ದು ಕಾನೂನುಗಳ ವಿವರ ಈ ಕೆಳಗಿನಂತಿದೆ.

- ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988
- ಕೇಂದ್ರ ಮೋಟಾರು ವಾಹನ ಕಾಯ್ದೆ ನಿಯಮಗಳು 1989
- ಕರ್ನಾಟಕ ಮೋಟಾರು ವಾಹನ ನಿಯಮಗಳು 1989
- ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.
- ನಾಗರೀಕ ಸನ್ನದಿನಂತೆ ಕಾರ್ಯ ನಿರ್ವಹಿಸುವುದು.

ಪ್ರಮುಖ ಕಾರ್ಯಗಳು

- ವಾಹನಗಳ ನೋಂದಣಿ
- ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರಗಳನ್ನು ನೀಡುವಿಕೆ
- ಸರಕು ಸಾಗಣೆ ಹಾಗೂ ಪ್ರಾಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡುವಿಕೆ
- ಮೋಟಾರು ವಾಹನ ತೆರಿಗೆ ಸಂಗ್ರಹಣೆ
- ಮೋಟಾರು ವಾಹನ ನಿಯಮಗಳ ಪ್ರವರ್ತನೆ
- ರಸ್ತೆ ಸುರಕ್ಷತಾ ಕ್ರಮಗಳು
- ವಾಹನಗಳಿಂದಾಗುವ ವಾಯು ಮಾಲಿನ್ಯ ನಿಯಂತ್ರಣ ಬಗ್ಗೆ ಪ್ರವರ್ತನೆ
- ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು.

4(1)(ಬಿ)2. ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರ ಮತ್ತು ಕರ್ತವ್ಯಗಳು

1)ಕಛೇರಿ ವಿಳಾಸ : ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿ ಹಾಗೂ ಕಾರ್ಯದರ್ಶಿ
ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಗೋಕಾಕ, ನಾಕಾ ನಂಬರ 1 ಗೋಕಾಕ
ತಾ: ಗೋಕಾಕ ಜಿಲ್ಲೆ:ಬೆಳಗಾವಿ -591307, ಪೋನ್ ನಂಬರ 08332-224727

1)ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ: -

ಕಛೇರಿಯ ಮುಖ್ಯಸ್ಥರಾಗಿದ್ದು ಸಂಪೂರ್ಣ ಜವಾಬ್ದಾರಿ ನಿರ್ವಹಿಸುತ್ತಾರೆ, ಯಾವುದೇ ಕೆಲಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಹೊಂದಿರುತ್ತಾರೆ. ಸಿಬ್ಬಂದಿಯ ನಿಯಂತ್ರಣ. ಈ ರೀತಿ ಕಛೇರಿಯ ಆಡಳಿತದ ಸಂಪೂರ್ಣ ಜವಾಬ್ದಾರಿ ಹೊಂದಿರುತ್ತಾರೆ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ಆಗಿರುವ ಇವರು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಆಗಿದ್ದು ಕಛೇರಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಾಗಿಯೂ ಕಾರ್ಯ ನಿರ್ವಹಿಸುತ್ತಾರೆ.

2)ಹಿರಿಯ / ಮೋಟಾರು ವಾಹನ ನಿರೀಕ್ಷಕರು :-

ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳಾನುಸಾರ ಸಾರಿಗೆ ವಾಹನಗಳ ನೋಂದಣಿ ನವೀಕರಣ ಹಾಗೂ ಅರ್ಹತಾ ಪತ್ರ ನವೀಕರಣಕ್ಕೆ ಸಂಬಂಧಿಸಿದಂತೆ ವಾಹನವನ್ನು ಪರಿಶೀಲಿಸಿ ಪ್ರಮಾಣ ಪತ್ರ ನೀಡುವುದು ಮತ್ತು ಅಭ್ಯರ್ಥಿಗಳನ್ನು ಪರೀಕ್ಷಿಸಿ ನಿರ್ವಾಹಕ, ಕಲಿಕಾ ಹಾಗೂ ಚಾಲನಾ ಅನುಜ್ಞಾ ಪ್ರಮಾಣ ಪತ್ರ ನೀಡುವುದು, ವಾಹನಗಳ ತಪಾಸಣೆ, ಅಪಘಾತ ವಾಹನಗಳನ್ನು ಪರೀಕ್ಷಿಸುವುದು, ಬಾಕಿ ತೆರಿಗೆ ವಸೂಲಿ ಸೇರಿದಂತೆ ಇನ್ನಾವುದೇ ಕೆಲಸಗಳನ್ನು ಮೇಲಾಧಿಕಾರಿಗಳ ಆದೇಶದಂತೆ ಕಾರ್ಯನಿರ್ವಹಿಸುವುದು.

3) ಕಛೇರಿ ಅಧೀಕ್ಷಕರು:

ಕಛೇರಿ ಅಧೀಕ್ಷಕರು ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿಗಳಾಗಿಯೂ ಕೆಲಸ ನಿರ್ವಹಿಸುವರು, ಸಾರ್ವಜನಿಕರು ಸಲ್ಲಿಸುವ ಕಛೇರಿಯ ವಿವಿಧ ಕೆಲಸಗಳ ಅರ್ಜಿಗಳನ್ನು ಪರಿಶೀಲಿಸಿ ಸ್ವೀಕರಿಸುವುದು ಮತ್ತು ದೈನಂದಿನ ಎಲ್ಲ ವಿಭಾಗಗಳ ಕೆಲಸಗಳಿಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಮಾಡುವುದು.

4) ಪ್ರಥಮ / ದ್ವಿತೀಯ ದರ್ಜೆ ಸಹಾಯಕರು :-

ಕಛೇರಿಯ ಅಧೀಕ್ಷಕರು/ ಮೇಲಾಧಿಕಾರಿಗಳು ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಕಡತದೊಂದಿಗೆ ಮುಂದಿನ ಆದೇಶಕ್ಕಾಗಿ ಅಧೀಕ್ಷಕರಿಗೆ ಸಲ್ಲಿಸುವುದು. ಕಡತದಲ್ಲಿ ಮೇಲಾಧಿಕಾರಿಗಳು ನೀಡಿದ ಆದೇಶವನ್ನು ಪಾಲಿಸಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿರ್ವಹಿಸುವುದು.

5) ಬೆರಳಚ್ಚುಗಾರರು :-

ಕಛೇರಿಯಿಂದ ಹೊರಡಿಸುವ ಎಲ್ಲಾ ಪತ್ರಗಳನ್ನು ಬೆರಳಚ್ಚು ಮಾಡುವುದು, ರಹದಾರಿ ಪರವಾನಿಗೆಗಳನ್ನು ಬೆರಳಚ್ಚಿಸುವುದು ಹಾಗೂ ಮೇಲಾಧಿಕಾರಿಗಳು ಹೇಳಿದ ಇತರೆ ಕೆಲಸಗಳನ್ನು ನಿರ್ವಹಿಸುವುದು.

6) ವಾಹನ ಚಾಲಕರು :-

ಕಛೇರಿಯ ಎಲ್ಲಾ ಕೆಲಸ ಕಾರ್ಯಗಳಿಗೆ ನಿಗದಿಪಡಿಸಿದಂತೆ ಕಛೇರಿಯ ವಾಹನ ಚಾಲನೆ ಮಾಡುವುದು.

7) ಡಿ-ಗ್ರೂಪ್ ನೌಕರರು (ಜವಾನರು) :-

ಸ್ಥಳೀಯ ಟಪಾಲನ್ನು ವಿತರಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶದ ಮೇರೆಗೆ ಕಾರ್ಯ ನಿರ್ವಹಿಸುವುದು.

3)4(1)(ಬಿ)3. ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯ ವಿಧಾನಗಳು.

ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ಕಛೇರಿಗೆ ಸಲ್ಲಿಸುವ ಅರ್ಜಿಗಳನ್ನು ನಿಯಮಾನುಸಾರ ಕಛೇರಿಯಲ್ಲಿನ ಅಧೀಕ್ಷಕರು ಪರಿಶೀಲಿಸಿ ಸ್ವೀಕರಿಸುತ್ತಾರೆ. ತದನಂತರ ಕಛೇರಿಯ ಸ್ವೀಕೃತಿ ವಿಭಾಗದ ಮುಖಾಂತರ ಅಯಾ ವಿಭಾಗಗಳನ್ನು ನಿರ್ವಹಿಸುವ ವಿಷಯ ನಿರ್ವಾಹಕರು ತಮಗೆ ಸಂಬಂಧಿಸಿದ ಅರ್ಜಿಗಳನ್ನು ಕಡತದಲ್ಲಿ ಟಿಪ್ಪಣಿಯೊಂದಿಗೆ ವಿಷಯವನ್ನು ಮಂಡಿಸುತ್ತಾರೆ. ನಂತರ ಅದನ್ನು ಸಂಬಂಧಿಸಿದ ಅಧೀಕ್ಷಕರು ಪರಿಶೀಲಿಸಿ ತಮ್ಮ ಟಿಪ್ಪಣಿಯನ್ನು ಮಂಡಿಸಿದ ನಂತರ ಅಂತಿಮವಾಗಿ ಕಛೇರಿ ಮುಖ್ಯಸ್ಥರು ಸದರಿ ವಿಷಯದ ಕಡತಕ್ಕೆ ತಮ್ಮ ತೀರ್ಮಾನದ ಆದೇಶವನ್ನು ನೀಡುತ್ತಾರೆ. ಸದರಿಯವರು ನೀಡಿದ ಆದೇಶವನ್ನು ಅಂತಿಮವಾಗಿ ವಿಷಯ ನಿರ್ವಾಹಕರು ಪಾಲಿಸುತ್ತಾರೆ.

ಕೆಲವೊಂದು ವಿಷಯಗಳಿಗೆ ಸಂಬಂಧಿಸಿದ ಕೆಲಸಗಳಿಗೆ ಕಛೇರಿಯ ತಾಂತ್ರಿಕ ಸಿಬ್ಬಂದಿಗಳಾದ ಹಿರಿಯ ಹಾಗೂ ಮೋಟಾರು ವಾಹನ ನಿರೀಕ್ಷಕರುಗಳು ಪರಿಶೀಲನೆ ಅವಶ್ಯಕವಾಗಿದ್ದು, ಅಂತಹ ಅರ್ಜಿಗಳನ್ನು ಕಛೇರಿ ಅಧೀಕ್ಷಕರು ಪರಿಶೀಲಿಸಿ ಸ್ವೀಕರಿಸಿದ ನಂತರ ತಾಂತ್ರಿಕ ಸಿಬ್ಬಂದಿಗಳು ತಾವು ಸಹ ವಾಹನವನ್ನು / ಅಭ್ಯರ್ಥಿಗಳನ್ನು ಭೌತಿಕವಾಗಿ / ತಾಂತ್ರಿಕವಾಗಿ ಪರಿಶೀಲಿಸಿ ಕಛೇರಿಯ ಮುಖ್ಯಸ್ಥರಿಗೆ ಶಿಫಾರಸ್ಸು ಮಾಡುತ್ತಾರೆ. ಅಂತಿಮವಾಗಿ ಕಛೇರಿ ಮುಖ್ಯಸ್ಥರು ತೀರ್ಮಾನ ತೆಗೆದುಕೊಂಡು ಅಂತಹ ಕಡತಗಳಿಗೆ ಆದೇಶ ಮಾಡುತ್ತಾರೆ. ಸದರಿಯವರ ಆದೇಶವನ್ನು ವಿಷಯ ನಿರ್ವಾಹಕರು ಅಂತಿಮವಾಗಿ ಪಾಲಿಸುತ್ತಾರೆ.

4)4(1)(ಬಿ) 4. ಅದರ ಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಸೂತ್ರಗಳು :

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಅವರ ಅಧೀನದಲ್ಲಿ ಬರುವ ಸಿಬ್ಬಂದಿಯವರು ಈ ಕೆಳಕಂಡ ಕಾಯ್ದೆ ಮತ್ತು ನಿಯಮದಡಿಯಲ್ಲಿ ಕರ್ತವ್ಯ ನಿರ್ವಹಿಸಲಾಗುತ್ತದೆ.

- ✓ ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988
- ✓ ಕೇಂದ್ರ ಮೋಟಾರು ವಾಹನಗಳ ಕಾಯ್ದೆ ನಿಯಮಗಳು 1989
- ✓ ಕರ್ನಾಟಕ ಮೋಟಾರು ವಾಹನ ನಿಯಮಗಳು 1989
- ✓ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.

5)4(1)(ಬಿ) 5. ಅದರ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳು, ಉಪ ನಿಯಮಗಳು, ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳು :

- ✓ ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988
- ✓ ಕೇಂದ್ರ ಮೋಟಾರು ವಾಹನಗಳ ಕಾಯ್ದೆ ನಿಯಮಗಳು 1989
- ✓ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989
- ✓ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ಮತ್ತು ನಿಯಮಗಳು 1957 ಮತ್ತು ಸಂಬಂಧಿಸಿದ ತಿದ್ದುಪಡಿಗಳು.

6)4(1)(ಬಿ)6) ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ ವಿವರ ಪಟ್ಟಿ.

- ಅಧಿಸೂಚನೆಯ ಕಡತ
- ಸಾರಿಗೆ ಪ್ರಾಧಿಕಾರದ ನಡವಳಿಯ ಕಡತ
- ವೈಯಕ್ತಿಕ ಕಡತ
- ತೆರಿಗೆ ಮರುಪಾವತಿ ವಹಿ
- ವಾಹನದ ನೋಂದಣಿ ವಿವರ ವಹಿ
- ತಾತ್ಕಾಲಿಕ ನೋಂದಣಿ ವಹಿ
- ರಹದಾರಿಗೆ ಸಂಬಂಧಿಸಿದ ವಹಿ
- ಐ.ಡಿ.ಪಿ ವಹಿ
- ಚಾಲಕರ/ನಿರ್ವಾಹಕರ ಇತಿಹಾಸ ವಹಿ
- ಡಿ.ಎಸ್.ಎ ವಹಿ

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ ಈ ಕೆಳಕಂಡ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತಾರೆ.

- ವಾಹನಗಳ ನೋಂದಣಿ.
- ಚಾಲನಾ ಹಾಗೂ ನಿರ್ವಾಹಕ ಅನುಜ್ಞಾ ಪತ್ರಗಳನ್ನು ನೀಡುವಿಕೆ.
- ಸರಕು ಸಾಗಣೆ ಹಾಗೂ ಪ್ರಯಾಣಿಕ ವಾಹನಗಳಿಗೆ ರಹದಾರಿಗಳನ್ನು ನೀಡುವಿಕೆ.
- ಮೋಟಾರು ವಾಹನಗಳ ತೆರಿಗೆ ಸಂಗ್ರಹಣೆ.
- ಮೋಟಾರು ವಾಹನ ನಿಯಮಗಳ ಪ್ರವರ್ತನೆ.
- ರಸ್ತೆ ಸುರಕ್ಷತಾ ಕ್ರಮಗಳು.
- ವಾಹನಗಳಿಂದಾಗುವ ವಾಯು ಮಾಲಿನ್ಯ ನಿಯಂತ್ರಣದ ಬಗ್ಗೆ ಪ್ರವರ್ತನೆ.
- ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು.
- ಈ ಕಛೇರಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮುಖ್ಯಸ್ಥರಾಗಿ ಆಡಳಿತದ ಸಂಪೂರ್ಣ ಜವಾಬ್ದಾರಿ ಹೊಂದಿರುತ್ತಾರೆ.
- ಇಲಾಖೆಗೆ ಸಂಬಂಧಪಟ್ಟ ಯಾವುದೇ ವಿಷಯಕ್ಕೆ ಸಂಬಂಧಿಸಿದ ಅರ್ಜಿ.

7)4(ಬಿ).7)ಅದರ ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅದರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂತಹ ಯಾವುದೇ ವ್ಯವಸ್ಥೆಯ ವಿವರಗಳು :

ಇಲ್ಲ

8)4(1)(ಬಿ).8)ಮಂಡಳಿಗಳು, ಪರಿಷತ್ತುಗಳು, ಸಮಿತಿಗಳು ಅಥವಾ ಇತರ ನಿಯಮಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತುಗಳ, ಸಮಿತಿಗಳ ಮತ್ತು ಇತರ ನಿಯತಕಾಲಿಕ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರ ವಿವರ

ಪಟ್ಟಿಕೆ.

ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಗೋಕಾಕ, ಬೆಳಗಾವಿ ಜಿಲ್ಲೆ, ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 68(1)ರ ಅಡಿಯಲ್ಲಿ ಸಾರಿಗೆ ವಾಹನಗಳ ರಹದಾರಿ ನೀಡುವ ಅಧಿಕಾರ ಹೊಂದಿರುತ್ತಾರೆ.

1)ಅಧ್ಯಕ್ಷರು : ಜಿಲ್ಲಾಧಿಕಾರಿಗಳು.

2)ಸದಸ್ಯರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು

3)ಕಾರ್ಯದರ್ಶಿ: ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ : ಶ್ರೀ. ಅಪ್ಪಯ್ಯ ನಲವತ್ತಾಡಮಠ

9)4(1)(ಬಿ)9)ಅದರ ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆ:

ಕ್ರ. ಸಂ	ಹೆಸರು ಮತ್ತು ಹುದ್ದೆ	ಕಛೇರಿ ಕೆಲಸ ಹಂಚಿಕೆಯ ವಿವರಗಳು
1)	ಶ್ರೀ ಅಪ್ಪಯ್ಯ ನಲವತ್ತಾಡಮಠ ಸ.ಪ್ರಾ.ಸಾ.ಅ	ಸಿಬ್ಬಂದಿ, ಕಛೇರಿ ಆಡಳಿತ, ಅನುಜ್ಞಾ ಪತ್ರ ,ನೋಂದಣಿ ವಿಭಾಗ, ಡಿಎಸ್‌ಎ ಮತ್ತು ಕಛೇರಿ ಮೇಲ್ವಿಚಾರಣೆ.
2)	ಶ್ರೀ ರವಿ ಬಿಸೆ ಮೋ.ವಾ.ನಿ.	ಪ್ರವರ್ತನ ಕಾರ್ಯ, ಎಲ್ಲಾ ರೀತಿಯ ವಾಹನಗಳ ತಪಾಸಣೆ, ಬಾಕಿತೆರಿಗೆ ಸಂಗ್ರಹಣೆ, ಅನುಜ್ಞಾ ಪತ್ರ ಪರೀಕ್ಷೆ, ಕಛೇರಿ ಮುಖ್ಯಸ್ಥರು ನೀಡಿದ ಸೂಚನೆಗಳ ಪಾಲನೆ
3)	ಶ್ರೀ. ಎಸ್ ಎಚ್ ಕರೀಗಾರ ಅಧೀಕ್ಷಕರು	ಕಛೇರಿ ಮೇಲ್ವಿಚಾರಣೆ, ಅರ್ಜಿಗಳ ಪರಿಶೀಲನೆ, ಮಾಹಿತಿ ಹಕ್ಕು ಅಧಿನಿಯಮ ಕಡತ, ರಾಜಸ್ವ ಸಮನ್ವಯ ಪಟ್ಟಿ ತಯಾರಿಕೆ, ಹೊಸ ಚಾಲನಾ ಅನುಜ್ಞಾ ಪತ್ರಗಳು ಹಾಗೂ ಮೇಲಾಧಿಕಾರಿಗಳು ನೀಡುವ ಸೂಚನೆಯಂತೆ ಇನ್ನಿತರ ಕೆಲಸಗಳ ನಿರ್ವಹಣೆ.
4)	ಶ್ರೀ ಮಂಜುನಾಥ ಉಪ್ಪಾರ ಪ್ರ.ದ.ಸ	ಸಿಬ್ಬಂದಿ ಭಾಗ-1 ಭಾಗ-2, ಟ್ರಾಕ್ಟರ್ ಟ್ರೇಲರ & ದ್ವಿಚಕ್ರ ವಾಹನ ಮತ್ತು ಸಾರಿಗೆ ವಾಹನಗಳ ಹೊಸ ನೋಂದಣಿ, ರಹದಾರಿ ಪತ್ರಗಳ ನಿರ್ವಹಣೆ, ಚಾಲನಾ ಅನುಜ್ಞಾ ಪತ್ರಗಳ ನವೀಕರಣ, ಡಿ.ಎಸ್.ಎ, ಅನುಪಯುಕ್ತ ವಾಹನಗಳ ನಿರ್ವಹಣೆ, ಖರ್ಚುವೆಚ್ಚ ತಖ್ತೆ ಕಛೇರಿ ಮುಖ್ಯಸ್ಥರು ನೀಡಿದ ಸೂಚನೆಗಳು. ಸ್ಪೆಶನರಿ , ಇನ್ನಿತರ ನಿರ್ವಹಿಸಲ್ಪಡುವ ಕಾರ್ಯಗಳು.
5)	ಶ್ರೀ. ಎಸ್ ಆರ್ ಕಾರಗಿ. ಪ್ರ.ದ.ಸ	ಟ್ರಾಕ್ಟರ್ ಟ್ರೇಲರಗಳ ಪತ್ರ ವೆವಹಾರ, ಕಲಿಕಾ ಚಾಲನಾ ಪತ್ರಗಳ ವಿತರಣೆ ಕಛೇರಿಯ ಅಂಕಿ ಅಂಶಗಳ ವಿಭಾಗ. ಹಾಗೂ ಮೇಲಾಧಿಕಾರಿಗಳು ನೀಡುವ ಸೂಚನೆಯಂತೆ ಇನ್ನಿತರ ಕೆಲಸಗಳ ನಿರ್ವಹಣೆ.
6)	ಶ್ರೀಮತಿ ಪಿ.ಆರ್.ಕಂಕಣವಾಡಿ ಪ್ರ. ದ.ಸ	ಹೊಸ ನಿರ್ವಾಹಕ ಪತ್ರ, ನಿರ್ವಾಹಕ ಅನುಜ್ಞಾ ಪತ್ರ ನವೀಕರಣ ವಿಭಾಗ, ಹೊರ ವಲಯ ದ್ವಿ ಚಕ್ರ ವಾಹನಗಳಿಗೆ ಹಾಗೂ ಹೋಮ ರಿಜನ ಲಗು ಮೋಟಾರು ವಾಹನಗಳಿಗೆ ಸಂಬಂಧಿಸಿದ ಪತ್ರಗಳ ವ್ಯವಹಾರ ಕಛೇರಿ ಮುಖ್ಯಸ್ಥರು ನೀಡಿದ ಸೂಚನೆಗಳು. ಸ್ಪೆಶನರಿ , ಇನ್ನಿತರ ನಿರ್ವಹಿಸಲ್ಪಡುವ ಕಾರ್ಯಗಳು
7)	ಶ್ರೀ ರವಿ ನಾಗಸಮುದ್ರ, ದ್ವಿ.ದ.ಸ.	ಖಜಾನೆ ವಿಭಾಗ, ಹೋರ ರಾಜ್ಯದ ಸಾರಿಗೆತರ ವಾಹನಗಳ ಪತ್ರ ವ್ಯವಹಾರ. ಹೊಸ ಲಘು ಮೋಟಾರು ವಾಹನಗಳ ನೋಂದಣಿ ಕಛೇರಿ ಮುಖ್ಯಸ್ಥರು ನೀಡಿದ ಸೂಚನೆಗಳು. ಸ್ಪೆಶನರಿ , ಇನ್ನಿತರ ನಿರ್ವಹಿಸಲ್ಪಡುವ ಕಾರ್ಯಗಳು
8)	ಶ್ರೀಮತಿ ಶೈಲಾ ಚನ್ನಿ ದ್ವಿ.ದ.ಸ	ದ್ವಿ ಚಕ್ರ ವಾಹನಗಳಿಗೆ ಸಂಬಂಧಿಸಿದ ಕಾರ್ಯ ನಿರ್ವಹಣೆ, ಆವಕ ಜಾವಕ ವಿಭಾಗ ಹಾಗೂ ಇನ್ನಿತರ ನಿರ್ವಹಿಸಲ್ಪಡುವ ಕಾರ್ಯಗಳು.
9)	ಶ್ರೀ ಮಂಜುನಾಥ ಸಿ ವಾಹನ ಚಾಲಕರು	ಕಛೇರಿ ವಾಹನ ನಿರ್ವಹಣೆ ಮತ್ತು ಅಧಿಕಾರಿಗಳು ನೀಡಿದ ಸೂಚನೆಗಳ ಪಾಲನೆ.
10)	ಶ್ರೀಮತಿ. ಎಸ್.ಆರ್ ಚಲವಾದಿ ಡಿ ದರ್ಜೆ ನೌಕರ	ಖಜಾನೆಗೆ ಹಣ ಸಂದಾಯ ಮಾಡುವುದು & ಅಧಿಕಾರಿಗಳು ನೀಡುವ ಕೆಲಸಗಳ ನಿರ್ವಹಣೆ.

10)(ಬಿ)10)ಅದರ ವಿ.ನಿಯಮಗಳಲ್ಲಿ ಉಪ ಸಂಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯು ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನ :

ಕ್ರ.ಸಂ	ಹೆಸರು ಮತ್ತು ಹುದ್ದೆ	ವೇತನ ಶ್ರೇಣಿ	ವೇತನ & ಭತ್ಯೆ
1)	ಶ್ರೀ ಅಪ್ಪಯ್ಯ ನಲವತ್ತಾಡಮಠ ಸಪ್ರಾಸಾಅ	43100-83900	65900
2)	ಶ್ರೀ. ಸುಲ್ತಾನಸಾಬ ಗಾಟಿನವರ ಹಿ.ಮೋ.ವಾ.ನಿ	40900-78200	61150
2)	ಶ್ರೀ ರವಿ. ಬೀಸೆ ಮೋ.ವಾ.ನಿ.	36000-67550	53900
3)	ಶ್ರೀ.ವಿನೋದ ಜಿ ಅಧೀಕ್ಷಕರು	37900-70850	43100
4)	ಶ್ರೀ ಎಸ್ ಎಚ್ ಕರೀಗಾರ, ಅಧೀಕ್ಷಕರು	ಪ್ರಾದೇಶಿಕ ಸಾರಿಗೆ ಕಛೇರಿ, ಗದಗ ದಿಂದ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ.	
5)	ಶ್ರೀ ಮಂಜುನಾಥ ಉಪ್ಪಾರ ಪ್ರ.ದ.ಸ.	ಜಂಟಿಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ ರವರ ಕಛೇರಿಯಿಂದ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುತ್ತಾರೆ.	
6)	ಶ್ರೀಮತಿ ಎಸ್ ಆರ್ ಕಾರಗಿ ಪ್ರ.ದ.ಸ	ಜಂಟಿಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ ರವರ ಕಛೇರಿಯಿಂದ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುತ್ತಾರೆ.	
7)	ಶ್ರೀಮತಿ ಪಿ.ಆರ್.ಕಂಕಣವಾಡಿ ಪ್ರ.ದ.ಸ	27650-52650	38850
8)	ಶ್ರೀ. ರವಿ ನಾಗಸಮುದ್ರ ದ್ವಿ.ದ.ಸ	ಮಾನ್ಯ ಉಪಸಾರಿಗೆ ಆಯುಕ್ತರು & ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಧಾರವಾಡ ಈ ಕಛೇರಿಯಿಂದ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುತ್ತಾರೆ.	
9)	ಶ್ರೀ ಶೈಲಾ ಸಿ ಚನ್ನಿ ದ್ವಿ.ದ.ಸ	ಸಪ್ರಾಸಾಅ ಶಿರಸಿ ರವರ ಕಛೇರಿಯಿಂದ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುತ್ತಾರೆ.	
8)	ಶ್ರೀ.ಮಂಜುನಾಥ ಸಿ. ಚಾಲಕರು	21400-42000	24050
9)	ಶ್ರೀಮತಿ.ಎಸ್.ಆರ್.ಚಲವಾದಿ, ಜವಾನ	17000-28950	21400

11.4(1)ಬಿ.11. ಎಲ್ಲಾ ಯೋಜನೆಗಳ ವಿವರಗಳನ್ನು ಸೂಚಿಸುವ ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ : ಅದರ ಪ್ರತಿಯೊಂದು ಶಿರ್ಷಿಕೆಗೆ ಹಂಚಿಕೆ ಮಾಡಲಾದ ಆಯವ್ಯಯ:

ಅನುದಾನ ಬಿಡುಗಡೆ 2018

ಲೆಕ್ಕ ಶಿರ್ಷಿಕೆ	ಅನುದಾನ ಬಿಡುಗಡೆ	ಖರ್ಚಿನ ಬಾಬು ಡಿಸೆಂಬರ್-2018	ಉಳಿದ ಹಣ
ಪ್ರವಾಸ ಭತ್ಯೆ -041	-	-	-
ಕಛೇರಿ ವೆಚ್ಚಗಳು-051	6,50,000	5,55,418	94,582
ಕಟ್ಟಡ ಬಾಡಿಗೆ ಮತ್ತು ವಿದ್ಯುತ್ ವೆಚ್ಚ -071	8,00,000	6,35,684	1,64,316
ಇಂಧನ -195	1,50,000	91,117	58,883

12.4(1)(ಬಿ)12.ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ, ಕಾರ್ಯಕ್ರಮಗಳ ಜಾರಿಯ ವಿಧಾನ ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳು :

ಸಾರಿಗೆ ಇಲಾಖೆಯ ನಿರ್ದೇಶನದ ಮೇರೆಗೆ ಕಛೇರಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ ಎಸ್ ಸಿ ಪಿ / ಟಿ ಎಸ್ ಪಿ ಯೋಜನೆಯಡಿಯಲ್ಲಿ ವಿವಿಧ ವರ್ಗದ ವಾಹನಗಳ ಚಾಲನ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಗೆ ತಗಲುವ ವೆಚ್ಚದಲ್ಲಿ ಅಭ್ಯರ್ಥಿಗಳು ಶೇಕಡಾ 25% ರಷ್ಟನ್ನು ಭರಿಸಿದರೆ ಸಾರಿಗೆ ಇಲಾಖೆಯು ಶೇ.75% ರಷ್ಟು ಭರಿಸುತ್ತದೆ.

2018-19ನೇ ಸಾಲಿನಲ್ಲಿ ಈ ಕಛೇರಿಯು ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಯಾವುದೇ ಅನುದಾನ ಹಂಚಿಕೆಯಾಗಿರುವುದಿಲ್ಲ.

13.4(1)(ಬಿ)13) ಅದು ನೀಡಿರುವ ರಿಯಾಯಿತಿಗಳನ್ನು ಅನುಮತಿ ಪತ್ರಗಳನ್ನು ಅಥವಾ ಅಧಿಕಾರ ಪತ್ರಗಳನ್ನು ಪಡೆಯುವವರ ವಿವರಗಳು :

ಕರ್ನಾಟಕ ಮೋಟಾರು ವಾಹನ ನಿಯಮ 1989ರ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಹದಾರಿಯ ಶುಲ್ಕದಲ್ಲಿ ಅರ್ಧದಷ್ಟು ರಿಯಾಯಿತಿ ನೀಡಲು ಅವಕಾಶವಿದೆ.

14.4(1)(ಬಿ)14. ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ ಮಾಹಿತಿಗೆ ಸಂಬಂಧಿಸಿದ ವಿವರಗಳು :

ನಮ್ಮ ಕಛೇರಿಯು ಇದುವರೆಗೆ ಸಂಪೂರ್ಣ ಗಣಕೀಕರಣ ಆಗಿರುವುದಿಲ್ಲ.

15.4(1)(ಬಿ)15. ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನು ನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ವಿವರಗಳು :

ಸಾರ್ವಜನಿಕರ ಉಪಯೋಗಕ್ಕಾಗಿ ಗ್ರಂಥಾಲಯ ಅಥವಾ ವಾಚನಾಲಯ ಈವರೆಗೆ ಅಸ್ತಿತ್ವದಲ್ಲಿ ಇರುವುದಿಲ್ಲ.

ಸಾರ್ವಜನಿಕರು ಕಛೇರಿ ಸಮಯ ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 1-30ರ ವರೆಗೆ ಮತ್ತು ಮಧ್ಯಾಹ್ನ :2-15 ರಿಂದ ಸಾಯಂಕಾಲ 5-30ರ ವರೆಗೆ ಮಾಹಿತಿ ಪಡೆಯಬಹುದಾಗಿದೆ.

16.4(1)(ಬಿ)16.ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳು ಮತ್ತು ಇತರ ವಿವರಗಳು :

- 1)ಸಾರ್ವಜನಿಕ ಮಾಹಿತಿ ಅಧಿಕಾರಿ : ಶ್ರೀ. ಅಪ್ಪಯ್ಯ ನಲವತ್ತಾಡಮಠ
ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ,
ಗೋಕಾಕ,ಬೆಳಗಾವಿ ಜಿಲ್ಲೆ.
ದೂರವಾಣಿ: 9449864049,
08332-224727
E mail : artogkk-ka@nic.in
- 2)ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ : ಶ್ರೀ. ಎಸ್ ಎಚ್ ಕರೀಗಾರ
ಅಧೀಕ್ಷಕರು, 9663692013
ದೂರವಾಣಿ: 08332-224727
- 3)ಮೇಲ್ಮನವಿ ಪ್ರಾಧಿಕಾರ : ಶ್ರೀ. ಬಿ.ಪಿ. ಉಮಾಶಂಕರ.
ಜಂಟಿ ಸಾರಿಗೆ ಆಯುಕ್ತರು,
ಬೆಳಗಾವಿ ವಿಭಾಗ, ಬೆಳಗಾವಿ.
ದೂರವಾಣಿ: 0831-2423900
Email: dctbgm-tran-ka@nic.in

17.4(1)(ಬಿ)17.ನಿಯಮಿಸಬಹುದಾದಂತಹ ಇತರೆ ಮಾಹಿತಿಯನ್ನು ಪ್ರಕಟಿಸತಕ್ಕದ್ದು :

1)2018-19ನೇ ಸಾಲಿನಲ್ಲಿ ರೂ. 2237 ಲಕ್ಷಗಳ ರಾಜಸ್ವ ಗುರಿ ನಿಗದಿಪಡಿಸಿದ್ದು, ನಿಗದಿಪಡಿಸಿದ ರಾಜಸ್ವ ಗುರಿಯನ್ನು ಡಿಸೆಂಬರ್-18 ರ ಅಂತ್ಯಕ್ಕೆ ರೂ.17,17,67,302/-ಗಳಷ್ಟು ವಸೂಲಿಸಿ ಶೇ.102.38 ರಷ್ಟು ಸಾಧನೆ ಮಾಡಲಾಗಿದೆ.

2)ಸಾರ್ವಜನಿಕರ ಕೆಲಸಕ್ಕೆ ಸಂಬಂಧಿಸಿದಂತೆ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ರತಿ ಮಾಹೆಯ 5 ಮತ್ತು 24 ನೇ ತಾರೀಖಿನಂದು ಹುಕ್ಕೇರಿ ಮತ್ತು ಪ್ರತಿ ತಿಂಗಳ 8ನೇ ತಾರೀಖಿನಂದು ಮೂಡಲಗಿ ಪಟ್ಟಣಗಳಲ್ಲಿ ಶಿಬಿರಗಳನ್ನು ಏರ್ಪಡಿಸಲಾಗಿದ್ದು ಸಾರ್ವಜನಿಕರ ಕೆಲಸಗಳಿಗೆ ಸಹಾಯಕಾರಿಯಾಗಿರುತ್ತವೆ.

ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ
ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ಗೋಕಾಕ.